

ಪ್ರಧಾನ ಸಿವಿಲ್ ಜಡ್ ಮತ್ತೂ ಜೆಎಂಎಫ್‌ಸಿ., ರವರ
ನ್ಯಾಯಾಲಯ, ಗುಬ್ಬಿ

ದಿನಾಂಕ: 10.03.2026 ರಂದು ಸಾಕ್ಷಿಯನ್ನು ಕರೆಯಿಸಿ ಪ್ರಮಾಣ
ವಚನ ಬೋಧಿಸಲಾಯಿತು.

ಸತ್ಯ ಪ್ರತಿಜ್ಞೆಯ ಮೇರೆಗೆ

ಮುಂದುವರೆದ ಪಾಟೀ ಸವಾಲು:-ವಾದಿ ಪರ
ವಕೀಲರಾದ ಶ್ರೀ. ಎನ್ ಎಸ್ ರವರಿಂದ

ನಿಮ್ಮ ಮೊದಲನೇ ಹೆಂಡತಿಗೆ ಆರೋಗ್ಯ ಸರಿ ಇರಲಿಲ್ಲ ಎಂದು ತೋರಿಸುವ ದಾಖಲಾತಿಯನ್ನು ನೀವು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೀರಾ ಎಂದರೆ ಕೊಟ್ಟಿಲ್ಲ ಎಂದು ನುಡಿಯುತ್ತಾರೆ. ನಿಮ್ಮ ಮೊದಲನೇ ಹೆಂಡತಿ ಆರೋಗ್ಯವಾಗಿ ಇದ್ದರೂ ಕೂಡ ನೀವು ಸುಳ್ಳು ಸಾಕ್ಷ್ಯ ನುಡಿಯುತ್ತಿದ್ದೀರಿ ಎಂದರೆ ಸರಿಯಲ್ಲ. ದಿ: 21.05.2012 ರಂದು ವಾದಿ ಚೆನ್ನಾಗಿಯೇ ಇದ್ದರೂ ಕೂಡ ಅವರಿಗೆ ಯಾವುದೇ ವಿಚಾರವನ್ನು ತಿಳಿಸದೇ ಅವರನ್ನು ಬಿಟ್ಟು ನೀವು ಮೋಸದಿಂದ ಕ್ರಯ ಪತ್ರವನ್ನು ಬರೆದುಕೊಟ್ಟಿದ್ದೀರಿ ಎಂದರೆ ಸರಿಯಲ್ಲ. ಪಂಚಾಯಿತಿದಾರರ ಸಮಕ್ಷಮ ಆಸ್ತಿಯನ್ನು ವಿಭಾಗ ಮಾಡಿಕೊಟ್ಟಿದ್ದೆವು ಎಂದು ಸುಳ್ಳು ಸಾಕ್ಷ್ಯ ನುಡಿಯುತ್ತಿದ್ದೀರಿ ಎಂದರೆ ಸರಿಯಲ್ಲ. ಸದರಿ ದಾಖಲಾತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೀರಾ ಎಂದರೆ ಕೇಳಿಲ್ಲ ನಾನು ಕೊಟ್ಟಿಲ್ಲ ನನ್ನ ಬಳಿ ಇರುತ್ತದೆ ಎಂದು ನುಡಿಯುತ್ತಾರೆ. ಸದರಿ ದಾಖಲಾತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ನಿಮ್ಮ ಅಭ್ಯಂತರ ಇರುವುದಿಲ್ಲ ಎಂದರೆ ಕೊಡುತ್ತೇನೆ ಎಂದು ನುಡಿಯುತ್ತಾರೆ. ವಾದಿಯ ಭಾಗಂಶದ ಹಕ್ಕನ್ನು ಕುಳಿಸುವ ಉದ್ದೇಶದಿಂದ ದಾವಾ ಸ್ವತ್ತಿಗೆ ಸಂಬಂಧಿಸಿದಂತೆ ಸುಳ್ಳು ದಾಖಲಾತಿಯನ್ನು ನೀವು ಸೃಷ್ಟಿ ಮಾಡಿದ್ದೀರಿ ಎಂದರೆ ಸರಿಯಲ್ಲ. ಮದುವೆಗೋಸ್ಕರ ಆಸ್ತಿಯನ್ನು ಮಾರಾಟ ಮಾಡಿರುವುದಾಗಿ ನೀವು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದೀರಿ

ಎಂದರೆ ಸರಿಯಲ್ಲ. ಮುಖ್ಯ ವಿಚಾರಣ ಪ್ರಮಾಣ ಪತ್ರದಲ್ಲಿ ಹೇಳಿರುವ ಅಂಶಗಳು ಸುಳ್ಳು ಎಂದರೆ ಸರಿಯಲ್ಲ. ವಾದಿಗೆ ಮೋಸ ಮಾಡಲು ನೀವು ಸುಳ್ಳು ಸಾಕ್ಷ್ಯ ನುಡಿಯುತ್ತಿದ್ದೀರಿ ಎಂದರೆ ಸರಿಯಲ್ಲ.

2. ವಾದಿಯ ಮದುವೆಯನ್ನು ವಾದಿಯ ಗಂಡನ ಕಡೆಯವರೇ ಖರ್ಚನ್ನು ಮಾಡಿ ಮಾಡಿಕೊಂಡಿದ್ದರು ಎಂದರೆ ಸರಿಯಲ್ಲ. ನೀವು ವಾದಿಯ ಮದುವೆಗೋಸ್ಕರ ಯಾವುದೇ ಹಣಕಾಸಿನ ಸಹಾಯ ಮಾಡಿಲ್ಲ ಎಂದರೆ ಸರಿಯಲ್ಲ. ವಾದಿಯು ಯಾವುದೇ ಒಪ್ಪಿಗೆ ಪತ್ರವನ್ನು ಬರೆದುಕೊಟ್ಟಿಲ್ಲ ಎಂದರೆ ಸರಿಯಲ್ಲ. ಸದರಿ ದಾಖಲಾತಿಯನ್ನು ನೀವು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೀರಾ ಎಂದರೆ ಸಾಕ್ಷಿಯು ನನ್ನ ಬಳಿ ಇರುತ್ತದೆ ಕೊಡುತ್ತೇನೆ ಎಂದು ನುಡಿಯುತ್ತಾರೆ. ವಾದಿಗೆ ಮೋಸ ಮಾಡುವ ಉದ್ದೇಶದಿಂದ ಎಲ್ಲಾ ದಾಖಲಾತಿಗಳನ್ನು ಸೃಷ್ಟಿ ಮಾಡಿದ್ದೀರಿ ಮತ್ತು ಅವುಗಳನ್ನು ಹಾಜರುಪಡಿಸಿಲ್ಲ ಎಂದರೆ ಸರಿಯಲ್ಲ. ನೀವು ಸಲ್ಲಿಸಿರುವ ದಾಖಲಾತಿಗಳನ್ನು ಸೃಷ್ಟಿ ಮಾಡಿ ಹಾಜರುಪಡಿಸಿದ್ದೀರಿ ಎಂದರೆ ಸರಿಯಲ್ಲ.

ಮರುವಿಚಾರಣೆ ಇಲ್ಲ.

ಓ . ಹೇ. ಕೇ. ಸರಿ. ಇದೆ

ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ.,
ಗುಬ್ಬೆ

ಡೆ.ಡಬ್ಲ್ಯೂ.1

3

ಅಸಲು ದಾವಾ ಸಂಖ್ಯೆ 202/2012

Pw1 present he is cross examined by defendant counsel fully .

Defendant counsel prays time for cross of Pw2.

Call on.25.11.2024.

ಡೆ.ಡಬ್ಲ್ಯೂ.1

4

ಅಸಲು ದಾವಾ ಸಂಖ್ಯೆ 202/2012